



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಬುಧವಾರ, ೧೮, ಡಿಸೆಂಬರ್, ೨೦೨೪(ಮಾರ್ಗಶಿರ, ೨೭, ಶಕವರ್ಷ, ೧೯೪೬) BENGALURU, WEDNESDAY, 18, DECEMBER, 2024(MARGASHIRA, 27, SHAKAVARSHA, 1946)	ನಂ. ೬೧೯ No. 619
------------------------	---	--------------------

ಕರ್ನಾಟಕ ವಿಧಾನಸಭೆ
ಹದಿನಾರನೇ ವಿಧಾನಸಭೆ
ಐದನೇ ಅಧಿವೇಶನ

ಕರ್ನಾಟಕ ಭೂ ಕಂದಾಯ (ಮೂರನೇ ತಿದ್ದುಪಡಿ) ವಿಧೇಯಕ, 2024
(2024ರ ವಿಧಾನಸಭೆಯ ವಿಧೇಯಕ ಸಂಖ್ಯೆ-56)

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ನ್ನು (1964ರ ಕರ್ನಾಟಕ ಅಧಿನಿಯಮ 12) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಭೂ ಕಂದಾಯ (ಮೂರನೇ ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. ಪ್ರಕರಣ 67ರ ತಿದ್ದುಪಡಿ.- ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ (1964ರ ಕರ್ನಾಟಕ ಅಧಿನಿಯಮ 12) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 67ನೇ ಪ್ರಕರಣದಲ್ಲಿ,-

(i) (2)ನೇ ಉಪಪ್ರಕರಣದಲ್ಲಿ “ಡೆಪ್ಯುಟಿ ಕಮಿಷನರು ಅಥವಾ ಡೆಪ್ಯುಟಿ ಕಮಿಷನರನ ದರ್ಜೆಗೆ ಕಡಿಮೆ ಇರದ ದರ್ಜೆಯ ಮೋಜಣಿ ಅಧಿಕಾರಿಯು” ಎಂಬ ಪದಗಳಿಗೆ ಬದಲಾಗಿ “ಅಸಿಸ್ಟೆಂಟ್ ಕಮಿಷನರು ಅಥವಾ ಅಸಿಸ್ಟೆಂಟ್ ಕಮಿಷನರನ ದರ್ಜೆಗೆ ಕಡಿಮೆಯಲ್ಲದ ದರ್ಜೆಯ ಮೋಜಣಿ ಅಧಿಕಾರಿಯು” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(ii) (3)ನೇ ಉಪಪ್ರಕರಣವನ್ನು ಬಿಟ್ಟುಬಿಡತಕ್ಕದ್ದು.

3. ಪ್ರಕರಣ 95ರ ತಿದ್ದುಪಡಿ.- ಮೂಲ ಅಧಿನಿಯಮದ 95ನೇ ಪ್ರಕರಣದಲ್ಲಿನ (2)ನೇ ಉಪಪ್ರಕರಣದ (i) ಖಂಡದಲ್ಲಿ, ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ ಉಪಬಂಧಗಳ ಮೇರೆಗೆ ಸಂಬಂಧಪಟ್ಟ ಭೂಮಿಯ ಸಂಬಂಧದಲ್ಲಿ ಯುಕ್ತವಾಗಿ ಪ್ರಕಟಿಸಲಾದ ಮಾಸ್ಟರ್ ಪ್ಲಾನ್‌ನಲ್ಲಿ ನಿರ್ದಿಷ್ಟಪಡಿಸಿದ ಭೂ ಬಳಕೆಗೆ ಅನುಸಾರವಾಗಿ ಅಂಥ ಭೂಮಿಗಳು ಕಂದಾಯ ನಿರ್ಧರಣೆಯಾಗಿದ್ದಲ್ಲಿ ಅಥವಾ ಕೃಷಿಯ ಉದ್ದೇಶಕ್ಕೊಂದು ಗೊತ್ತುಪಡಿಸಿದ್ದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗಾಗಿ ಎರಡು ಎಕರೆಗಳವರೆಗಿನ ಕೃಷಿ ಭೂಮಿಯನ್ನು ಬಳಕೆ ಮಾಡಿಕೊಂಡಿದ್ದಲ್ಲಿ, ಕೃಷಿಯೇತರ ಉದ್ದೇಶಕ್ಕಾಗಿ ಭೂ ಬದಲಾವಣೆಯನ್ನು ಅಗತ್ಯಪಡಿಸತಕ್ಕದ್ದು."

4. ಪ್ರಕರಣ 104ರ ತಿದ್ದುಪಡಿ.- ಮೂಲ ಅಧಿನಿಯಮದಲ್ಲಿನ 140ನೇ ಪ್ರಕರಣದಲ್ಲಿನ "91ನೇ, 98ನೇ ಅಥವಾ 99ನೇ ಪ್ರಕರಣಗಳ ಮೇರೆಗೆ ಕಾನೂನು ಬದ್ಧವಾಗಿ ಹಿಡುವಳಿಗೆ ವಿಧಿಸಿರುವ ಯಾವುದೇ ಷರತ್ತಿನ ಕಾರಣದಿಂದಾಗಿ ವರ್ಗಾವಣೆಯವಲ್ಲದ" ಎಂಬ ಪದಗಳು ಮತ್ತು ಅಂಕಿಗಳಿಗೆ "ಅಧಿನಿಯಮದ 67 ಅಥವಾ 71ನೇ ಪ್ರಕರಣಗಳ ಅಡಿಯಲ್ಲಿ ಒಳಗೊಂಡಿರುವ" ಎಂಬ ಪದಗಳು ಮತ್ತು ಅಂಕಿಗಳನ್ನು ಪ್ರತಿಯೋಜಿಸತಕ್ಕದ್ದು.

5. ಪ್ರಕರಣ 136ರ ತಿದ್ದುಪಡಿ.- ಮೂಲ ಅಧಿನಿಯಮದಲ್ಲಿನ 136ನೇ ಪ್ರಕರಣದ ಉಪಪ್ರಕರಣ (1)ರಲ್ಲಿ "ತಕ್ಕದ್ದಲ್ಲ" ಎಂಬ ಪದದ ಬದಲಿಗೆ "ತಕ್ಕದ್ದು" ಎಂಬ ಪದವನ್ನು ಪ್ರತಿಯೋಜಿಸತಕ್ಕದ್ದು.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12)ರ 104ನೇ ಪ್ರಕರಣದ ಅಡಿಯಲ್ಲಿ ಹೊರಡಿಸಲಾದ ನೋಟೀಸುಗಳ ವಿರುದ್ಧವಾಗಿ ಹಲವಾರು ಮೊಕದ್ದಮೆಗಳು ನೋಂದಾಯಿತವಾಗುತ್ತಿರುವುದರಿಂದ ಮತ್ತು ಸದರಿ ಅಧಿನಿಯಮದ ಅಡಿಯಲ್ಲಿ ವಿವಿಧ ಪ್ರಾಧಿಕಾರದ ಮೂಲಕ ಸರ್ಕಾರಿ ಭೂಮಿಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸುವ ಸಂಬಂಧದಲ್ಲಿ ಮತ್ತಷ್ಟು ಸ್ಪಷ್ಟತೆಯನ್ನು ನೀಡುವುದು ಅಗತ್ಯವೆಂದು ಸರ್ಕಾರವು ಭಾವಿಸಿರುವುದರಿಂದ;

ಮಾನ್ಯ ಕರ್ನಾಟಕ ಉಚ್ಚನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ:14456/2023ರಲ್ಲಿ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ 67ನೇ ಪ್ರಕರಣದೊಂದಿಗೆ ಓದಲಾದ 104ನೇ ಪ್ರಕರಣದ ಉಪಬಂಧಗಳಲ್ಲಿ ಹೇಳಿರುವಂತೆ ಜಿಲ್ಲಾಧಿಕಾರಿಗಳು ಮಾತ್ರ ಒತ್ತುವರಿ ತೆರವಿಗಾಗಿ ನೋಟೀಸನ್ನು ನೀಡತಕ್ಕದ್ದೆಂದು ತಹಶೀಲ್ದಾರ್ ಅಲ್ಲವೆಂದು ನಿರ್ಣಯಪಟ್ಟಿದೆ. ಆದಾಗ್ಯೂ 67ನೇ ಪ್ರಕರಣವು ಮಾಲೀಕತ್ವದ ಕ್ಲೇಮುಗಳನ್ನು ನಿರ್ಣಯಿಸುವುದನ್ನು ಹೇಳಿದರೆ 104ನೇ ಪ್ರಕರಣವು ಒತ್ತುವರಿ ತೆರವುಗೊಳಿಸುವುದರೊಂದಿಗೆ ವ್ಯವಹರಿಸುತ್ತದೆ. ಹಾಗಾಗಿ 104ನೇ ಪ್ರಕರಣಕ್ಕೆ ಮತ್ತಷ್ಟು ಸ್ಪಷ್ಟತೆಯನ್ನು ತರುವುದು ಅಗತ್ಯವಾಗಿರುವುದರಿಂದ.

ಮುಂದುವರೆದು, ಡೆಪ್ಯೂಟಿ ಕಮೀಷನರುಗಳಿಗೆ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸಲಾಗಿದ್ದು ಮತ್ತು ಡೆಪ್ಯೂಟಿ ಕಮೀಷನರಿಗೆ ಪ್ರತಿಯೊಂದು ಕ್ಲೇಮು ಅಥವಾ ಒತ್ತುವರಿ ಪ್ರಕರಣದ ಬಗ್ಗೆ ಗಮನ ಹರಿಸುವುದು ಹಾಗೂ ಪಕ್ಷಕಾರರ ಅಹವಾಲನ್ನು ಆಲಿಸಿದ/ಆಕ್ಷೇಪಣೆಗಳನ್ನು ಪರಿಗಣಿಸಿದ, ಮುಂತಾದವುಗಳ ತರುವಾಯ ಆದೇಶಗಳನ್ನು ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ. ಆದುದರಿಂದ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ 67ನೇ ಪ್ರಕರಣದಡಿ ಅಸಿಸ್ಟೆಂಟ್ ಕಮೀಷನರುಗಳಿಗೆ ಅಧಿಕಾರಗಳನ್ನು ನೀಡಲು ಪ್ರಸ್ತಾವಿಸಲಾಗಿದೆ.

ಸದರಿ ಅಧಿನಿಯಮದ 49ನೇ ಪ್ರಕರಣ ಮತ್ತು 50ನೇ ಪ್ರಕರಣದಡಿ ಅಪೀಲು ಅಥವಾ ಪುನರೀಕ್ಷಣೆಗೆ ಉಪಬಂಧವಿರುವ ಕಾರಣದಿಂದಾಗಿ, 67ನೇ ಪ್ರಕರಣದ (3)ನೇ ಉಪಪ್ರಕರಣವು ಅಪೀಲು/ಪುನರೀಕ್ಷಣೆಗಾಗಿ ಉಪಬಂಧಿಸಲಾಗಿದ್ದು, ಸದರಿ ಉಪಪ್ರಕರಣವನ್ನು ಬಿಟ್ಟುಬಿಡಲು ಪ್ರಸ್ತಾವಿಸಲಾಗಿದೆ.

ಮುಂದುವರೆದು, ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ 136(3)ನೇ ಪ್ರಕರಣದಡಿ ರಿಟ್ ಅಧಿಕಾರವ್ಯಾಪ್ತಿಯಲ್ಲಿ ಡೆಪ್ಯೂಟಿ ಕಮೀಷನರು ಅಥವಾ ವಿಶೇಷ ಕಮೀಷನರು ನೀಡಿದ ಆದೇಶಗಳ ವಿರುದ್ಧ ಅರ್ಜಿದಾರರು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಬಳಿಸಾರುತ್ತಿರುವ ಅನೇಕ ನಿದರ್ಶನಗಳಿವೆ. ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೂ ಸಹ ಬಹಳಷ್ಟು ಸಂಖ್ಯೆಯ ರಿಟ್ ಅರ್ಜಿ ಪ್ರಕರಣಗಳ ಮೂಲಕ ಹೆಚ್ಚಿನ ಹೊರೆಯಾಗುತ್ತಿದೆ. ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಅಧ್ಯಾಯ Vರ ಉಪಬಂಧಗಳನುಸಾರ ಕಂದಾಯ ವಿಷಯಗಳಿಗೆ ಸಂಬಂಧಿತ ಅಪೀಲು/ಪುನರೀಕ್ಷಣೆ ಮತ್ತು ಇತರ ನಡವಳಿಕೆಗಳನ್ನು ಆಲಿಸಲು, ಕರ್ನಾಟಕ ಕಂದಾಯ ಅಪೀಲು ನ್ಯಾಯಾಧಿಕರಣವನ್ನು ಸದರಿ ಅಧಿನಿಯಮದ 40ನೇ ಪ್ರಕರಣದಡಿ ಅಧ್ಯಾಯ IVರಲ್ಲಿ ರಚಿಸಲಾಗಿರುತ್ತದೆ.

2023-24ರ ಆಯವ್ಯಯ ಭಾಷಣದ 25ನೇ ಖಂಡಿಕೆಯಲ್ಲಿ 2 ಎಕರೆಗಳವರೆಗಿನ ವ್ಯವಸಾಯ ಭೂಮಿಯನ್ನು, ಹೊಸ ಕೈಗಾರಿಕೆಗಳನ್ನು ಸ್ಥಾಪಿಸುವುದಕ್ಕಾಗಿ ಭೂ ಬಳಕೆಯ ಪರಿವರ್ತನೆಯಿಂದ ವಿನಾಯಿತಿಗೊಳಿಸತಕ್ಕದ್ದು ಈ ಉದ್ದೇಶಕ್ಕಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ನ್ನು ಸೂಕ್ತವಾಗಿ ತಿದ್ದುಪಡಿ ಮಾಡಲಾಗುವುದು ಎಂದು ಘೋಷಿಸಲಾಗಿತ್ತು.

ಹಾಗಾಗಿ, ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆಯು ಹೊಸ ಕೈಗಾರಿಕೆಗಳನ್ನು ಸ್ಥಾಪಿಸುವುದಕ್ಕಾಗಿ ಎರಡು ಎಕರೆಗಳವರೆಗಿನ ವ್ಯವಸಾಯ ಭೂಮಿಯನ್ನು ಭೂ ಪರಿವರ್ತನೆ ಮಾಡುವುದರಿಂದ ವಿನಾಯಿತಿಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ 95ನೇ ಪ್ರಕರಣವನ್ನು ತಿದ್ದುಪಡಿ ಮಾಡಲು ಪ್ರಸ್ತಾವಿಸಲಾಗಿತ್ತು. ಅದರಂತೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ 95ನೇ ಪ್ರಕರಣವನ್ನು ತಿದ್ದುಪಡಿ ಮಾಡಲು ಪ್ರಸ್ತಾವಿಸಲಾಗಿದೆ.

ಆದ್ದರಿಂದ ಕಂದಾಯ ಅಪೀಲು ನ್ಯಾಯಾಧಿಕರಣವು, ಡೆಪ್ಯೂಟಿ ಕಮೀಷನರುಗಳ ಆದೇಶಗಳ ವಿರುದ್ಧ ಅಪೀಲು/ಪುನರ್ ಪರಿಶೀಲನೆಯನ್ನು ಆಲಿಸುವುದು ಅವಶ್ಯಕವೆಂದು ಭಾವಿಸಿದೆ. ಇದರಿಂದಾಗಿ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಮೇಲಿನ ಹೊರೆಯೂ ಸಹ ಕಡಿಮೆಯಾಗಲಿದೆ.

ಆದ್ದರಿಂದ ಈ ಮುಂದಿನವುಗಳನ್ನು ಉಪಬಂಧಿಸುವುದಕ್ಕಾಗಿ,-

(i) 67ನೇ ಪ್ರಕರಣದಡಿ ಯಾವುದೇ ಸ್ವತ್ತಿನ ಅಥವಾ ಅದರ ಮೇಲಿನ ಯಾವುದೇ ಹಕ್ಕು ಅಥವಾ ಯಾವುದೇ ಸ್ವತ್ತಿನ ಕುರಿತು ರಾಜ್ಯ ಸರ್ಕಾರದ ಪರವಾಗಿ ಯಾವುದೇ ಕ್ಲೇಮನ್ನು ನಿರ್ಧರಿಸಲು

ಅಸಿಸ್ಟೆಂಟ್ ಕಮಿಷನರ್ ದರ್ಜೆಗೆ ಕಡಿಮೆಯಲ್ಲದ ಅಸಿಸ್ಟೆಂಟ್ ಕಮಿಷನರ್ ಅಥವಾ ಸರ್ವೆ (ಮೋಜಣಿ) ಅಧಿಕಾರಿಗೆ ಅಧಿಕಾರವನ್ನು ನೀಡುವುದಕ್ಕಾಗಿ;

(ii) 95ನೇ ಪ್ರಕರಣದಡಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ಭೂಬಳಕೆ ಪರಿವರ್ತನೆಯಿಂದ 2 ಎಕರೆಗಳವರೆಗಿನ ಕೃಷಿ ಭೂಮಿಯನ್ನು ವಿನಾಯಿತಿಗೊಳಿಸುವುದಕ್ಕಾಗಿ;

(iii) 104ನೇ ಪ್ರಕರಣದ ಅಡಿಯಲ್ಲಿ ತಹಶೀಲ್ದಾರನ ಮೂಲಕ ಸರ್ಕಾರಿ ಭೂಮಿಗಳಲ್ಲಿನ ಒತ್ತುವರಿಗಳನ್ನು ತೆರವುಗೊಳಿಸುವ ಕುರಿತು ಮತ್ತಷ್ಟು ಸ್ಪಷ್ಟನೆಯನ್ನು ನೀಡುವುದಕ್ಕಾಗಿ;

(iv) 39, 67 ಮತ್ತು 104ನೇ ಪ್ರಕರಣಗಳನ್ನು ಅರ್ಥೈಸಿಕೊಳ್ಳುವುದಕ್ಕಾಗಿ ಇರುವ ಯಾವುದೇ ಸಂದೇಹಗಳನ್ನು ನಿವಾರಣೆ ಮಾಡುವುದಕ್ಕಾಗಿ;

(v) ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ 67(2) ಮತ್ತು 136(3)ನೇ ಪ್ರಕರಣಗಳ ಅಡಿಯಲ್ಲಿ ನೀಡಿದ ಆದೇಶಗಳ ವಿರುದ್ಧ ಅಪೀಲುಗಳನ್ನು ಆಲಿಸಲು ಕರ್ನಾಟಕ ಕಂದಾಯ ಅಪೀಲು ನ್ಯಾಯಾಧಿಕರಣವನ್ನು ಸಮರ್ಥಗೊಳಿಸುವದನ್ನು ಉಪಬಂಧಿಸುವುದಕ್ಕಾಗಿ,

- ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12)ನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಲಾಗಿದೆ.

ಆದ್ದರಿಂದ, ವಿವರವಾದ ಪರಿಶೀಲನೆಯ ತರುವಾಯ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12)ರ 67ನೇ ಪ್ರಕರಣ, 95ನೇ ಪ್ರಕರಣ, 104ನೇ ಪ್ರಕರಣ ಮತ್ತು 136ನೇ ಪ್ರಕರಣಗಳಿಗೆ ಹಾಗೂ ಕೆಲವು ಅನುಷಂಗಿಕ ತಿದ್ದುಪಡಿಗಳನ್ನು ಮಾಡುವುದು ಅವಶ್ಯಕವೆಂದು ಪರಿಗಣಿಸಲಾಗಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಕೃಷ್ಣ ಭೈರೇಗೌಡ

ಕಂದಾಯ ಮಂತ್ರಿ

ಎಂ.ಕೆ. ವಿಶಾಲಾಕ್ಷಿ

ಕಾರ್ಯದರ್ಶಿ

ಕರ್ನಾಟಕ ವಿಧಾನಸಭೆ

ಅನುಬಂಧ

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ
(1964ರ ಕರ್ನಾಟಕ ಅಧಿನಿಯಮ ಸಂಖ್ಯೆ 12) ಉದ್ಘಾತ ಭಾಗ

XX XX XX

67. ಸರ್ಕಾರಿ ರಸ್ತೆ, ಇತ್ಯಾದಿಗಳು ಮತ್ತು ಇತರರಿಗೆ ಸೇರಿರದ ಎಲ್ಲ ಭೂಮಿಗಳು ಸರ್ಕಾರಕ್ಕೆ ಸೇರುತ್ತವೆ.- (2) ರಾಜ್ಯ ಸರ್ಕಾರವು ಅಥವಾ ಅದರ ಪರವಾಗಿ ಅಥವಾ ರಾಜ್ಯ ಸರ್ಕಾರದ ವಿರುದ್ಧವಾಗಿ ಯಾರೇ ವ್ಯಕ್ತಿಯು ಯಾವುದೇ ಸ್ವತ್ತನ್ನು ಅಥವಾ ಯಾವುದೇ ಸ್ವತ್ತಿನಲ್ಲಿ ಅಥವಾ ಸ್ವತ್ತಿನ ಮೇಲಿನ ಹಕ್ಕನ್ನು ಕ್ಲೇಮು ಮಾಡಿರುವಲ್ಲಿ, ಡೆಪ್ಯುಟಿ ಕಮಿಷನರು ಅಥವಾ ಡೆಪ್ಯುಟಿ ಕಮಿಷನರನ ದರ್ಜೆಗೆ ಕಡಿಮೆ ಇರದ ದರ್ಜೆಯ ಮೋಜಣಿ ಅಧಿಕಾರಿಯು ಕ್ರಮಾನುಸಾರವಾದ ತನಿಖೆಯ ತರುವಾಯ ಆ ಕ್ಲೇಮನ್ನು ತೀರ್ಮಾನಿಸುವ ಆದೇಶವನ್ನು ಮಾಡುವುದು ಕಾನೂನು ಬದ್ಧವಾಗಿರತಕ್ಕದ್ದು.

(3) ಉಪ ಪ್ರಕರಣ (2)ರ ಮೇರೆಗೆ ಮಾಡಿದ ಆದೇಶದಿಂದ ಅಥವಾ ಆ ಆದೇಶದ ವಿರುದ್ಧ ಸಲ್ಲಿಸಿದ ಅಪೀಲಿನಲ್ಲಿ ಅಥವಾ ಆ ಆದೇಶದ ಪುನರೀಕ್ಷಣೆಯಲ್ಲಿ ಮಾಡಿದ ಆದೇಶದಿಂದ ಬಾಧಿತನಾದ ಯಾರೇ ವ್ಯಕ್ತಿಯು ಅಂಥ ಆದೇಶದ ದಿನಾಂಕದಿಂದ ಒಂದು ವರ್ಷದ ಅವಧಿಯೊಳಗಾಗಿ ಆದೇಶವನ್ನು ವಿರೋಧಿಸಲು ಸಿವಿಲ್ ದಾವೆಯನ್ನು ಹೂಡಬಹುದು ಮತ್ತು ಆ ಸಿವಿಲ್ ದಾವೆಯಲ್ಲಿ ಆದ ಅಂತಿಮ ತೀರ್ಮಾನಕ್ಕೆ ಪಕ್ಷಕಾರರಿಗೆ ಬದ್ಧರಾಗಿರತಕ್ಕದ್ದು.

XXX XXX XXX

95. ಬೇಸಾಯದ ಭೂಮಿಯ ಬಳಕೆಗಳು ಮತ್ತು ಬೇಸಾಯದ ಭೂಮಿಯನ್ನು ಇತರ ಉದ್ದೇಶಕ್ಕಾಗಿ ಬಳಸುವ ಬಗೆಗಿನ ವಿಧಾನ.- (1) ಕಟ್ಟಡಗಳನ್ನು ಕಟ್ಟುವ ಅಥವಾ ಬಾವಿಗಳನ್ನು ಅಥವಾ ಕೆರೆಗಳನ್ನು ನಿರ್ಮಿಸುವ ಬಗ್ಗೆ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿಗೆ ಒಳಪಟ್ಟು, ಕಂದಾಯದ ನಿರ್ಧರಣೆಯಾದ ಅಥವಾ ಬೇಸಾಯದ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು, ಆ ಭೂಮಿಯನ್ನು ಉತ್ತಮವಾಗಿ ಸಾಗುವಳಿ ಮಾಡಲು ಅಥವಾ ಮೇಲೆ ಹೇಳಿದ ಉದ್ದೇಶಕ್ಕಾಗಿ ಆ ಭೂಮಿಯನ್ನು ಹೆಚ್ಚು ಅನುಕೂಲಕರವಾಗಿ ಬಳಕೆ ಮಾಡುವುದಕ್ಕಾಗಿ, ತಾನೇ ಖುದ್ದಾಗಿ ಫಾರಂ ಕಟ್ಟಡಗಳನ್ನು ಕಟ್ಟಲು, ಬಾವಿ ಅಥವಾ ಕೆರೆಗಳನ್ನು ನಿರ್ಮಿಸಲು, ಬೇರೆ ಯಾವುದೇ ಸುಧಾರಣೆಗಳನ್ನು ಮಾಡಲು ಅಥವಾ ತನ್ನ ನೌಕರರಿಂದ, ಗೇಣಿದಾರರಿಂದ, ಏಜೆಂಟರಿಂದ ಅಥವಾ ಇತರ ಕಾನೂನು ಸಮ್ಮತ ಪ್ರತಿನಿಧಿಗಳಿಂದ ಫಾರಂ ಕಟ್ಟಡಗಳನ್ನು ಕಟ್ಟಿಸಲು, ಬಾವಿ ಅಥವಾ ಕೆರೆಗಳನ್ನು ನಿರ್ಮಿಸಿಕೊಳ್ಳಲು ಅಥವಾ ಬೇರೆ ಯಾವುದೇ ಸುಧಾರಣೆಗಳನ್ನು ಮಾಡಿಸಲು ಹಕ್ಕುಳ್ಳವನಾಗಿರುತ್ತಾನೆ.

"ಪರಂತು, ಭೂಮಿಗೆ ನಿಯಮಿಸಬಹುದಾದಂಥ ಗರಿಷ್ಠ ವಿಸ್ತೀರ್ಣಕ್ಕೆ ಒಳಪಟ್ಟು, ಹಾಗೆ ಕಟ್ಟಿದ ಫಾರಂ ಕಟ್ಟಡವು ಅಥವಾ ಫಾರಂ ಹೌಸ್ ಆತನ ಹಿಡುವಳಿಯ ಶೇಕಡ ಹತ್ತಕ್ಕಿಂತ ಹೆಚ್ಚಾಗಿರತಕ್ಕದ್ದಲ್ಲ."

ವಿವರಣೆ.- ಈ ಉಪಪ್ರಕರಣದ ಉದ್ದೇಶಕ್ಕಾಗಿ "ಫಾರಂ ಕಟ್ಟಡ" ಅಥವಾ "ಫಾರಂ ಹೌಸ್" ಎಂದರೆ, ರೈತನ ವಸತಿಗಾಗಿ ಬಳಸಿದ ಅಥವಾ ಕೃಷಿ ಪರಿಕರಗಳನ್ನು ಇಡುವ ಉದ್ದೇಶಕ್ಕಾಗಿ ಬಳಸಿದ ಮತ್ತು ಜಾನುವಾರುಗಳನ್ನು ಕಟ್ಟಿಹಾಕಲು ಬಳಸಿದ ಜಮೀನಿಗೆ ಹೊಂದಿಕೊಂಡಿರುವ ಅಥವಾ ಕೃಷಿ ಭೂಮಿಯ ಒಂದು ಭಾಗದಲ್ಲಿ ನಿರ್ಮಿಸಿದ ಮನೆ ಮತ್ತು ಈ ಮನೆಯನ್ನು ರೈತನು ತನ್ನ ಸ್ವಂತ ಉಪಯೋಗಕ್ಕಾಗಿ ಬಳಸತಕ್ಕದ್ದು ಹಾಗೂ ಅದನ್ನು ಯಾವುದೇ ವ್ಯಕ್ತಿಯ ಅಥವಾ ಏಜೆನ್ಸಿಯ ವಾಣಿಜ್ಯ ಚಟುವಟಿಕೆಗಳಿಗೆ ನೀಡತಕ್ಕದ್ದಲ್ಲ.

(2) ಕಂದಾಯದ ನಿರ್ಧರಣೆ ಆಗಿರುವ ಅಥವಾ ಬೇಸಾಯದ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂಥ ಭೂಮಿಯನ್ನು ಅಥವಾ ಅದರ ಯಾವುದೇ ಭಾಗವನ್ನು ಯಾವುದೇ ಇತರ ಉದ್ದೇಶಕ್ಕಾಗಿ ಬದಲಿಸಲು ಇಚ್ಛಿಸಿದರೆ, ಆತನು ನೇಮಿಸಬಹುದಾದಂಥ ರೀತಿಯಲ್ಲಿ ಒಂದು ಅಫಿಡಾವಿಟ್ ಜೊತೆಗೆ ಜಿಲ್ಲಾಧಿಕಾರಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು ಮತ್ತು,-

(i) ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ ಉಪಬಂಧಗಳ ಮೇರೆಗೆ ಸಂಬಂಧಪಟ್ಟ ಭೂಮಿಯ ಸಂಬಂಧದಲ್ಲಿ ಯುಕ್ತವಾಗಿ ಪ್ರಕಟಿಸಲಾದ ಮಾಸ್ಟರ್ ಪ್ಲಾನ್‌ನಲ್ಲಿ ನಿರ್ದಿಷ್ಟಪಡಿಸಿದ ಬಳಕೆಗೆ ಅನುಸಾರವಾಗಿ ಅಂಥ ಭೂಮಿಯು ಕಂದಾಯ ನಿರ್ಧರಣೆಯಾಗಿದ್ದು ಅಥವಾ ಕೃಷಿ ಉದ್ದೇಶಕ್ಕಾಗಿ ಹೊಂದಿದ್ದಲ್ಲಿ, ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತನೆಗೆ ಡೆಪ್ಯುಟಿ ಕಮಿಷನರ ಅನುಮತಿಯ ಅಗತ್ಯವಿರುವುದಿಲ್ಲ;

ಪರಂತು, ಪ್ರಾಧಿಕಾರದಿಂದ ಅಗತ್ಯ ಅನುಮತಿಯನ್ನು ಪಡೆಯುವ ಸಮಯದಲ್ಲಿ ನಗರ ಯೋಜನಾ ಪ್ರಾಧಿಕಾರಕ್ಕೆ ನಿಯಮಿಸಬಹುದಾದಂಥ ಸ್ವಯಂ ಘೋಷಣೆಯೊಂದಿಗೆ ಉಪಪ್ರಕರಣ (7)ರ ಅಡಿಯಲ್ಲಿ ನಿಯಮಿಸಲಾದ ಶುಲ್ಕವನ್ನು ಸಂದಾಯ ಮಾಡತಕ್ಕದ್ದು.

(ii) ಕಂದಾಯ ನಿರ್ಧರಣೆಯಾಗಿರುವ ಅಥವಾ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಯಾರೇ ಅಧಿಭೋಗದಾರನು ಮಾಸ್ಟರ್ ಪ್ಲಾನ್ ಪ್ರಕಟಿಸದಿರುವಂಥ ಸ್ಥಳೀಯ ಯೋಜನಾ ಪ್ರದೇಶದ ಹೊರಗಿರುವ ಅಂಥ ಭೂಮಿಯನ್ನು ಅಥವಾ ಅದರ ಭಾಗವನ್ನು ಯಾವುದೇ ಇತರ ಉದ್ದೇಶಕ್ಕಾಗಿ ಪರಿವರ್ತಿಸಲು ಬಯಸಿದಲ್ಲಿ, ಅರ್ಜಿದಾರನು ನಿಯಮಿಸಬಹುದಾದಂಥ ರೀತಿಯಲ್ಲಿ ಡೆಪ್ಯುಟಿ ಕಮಿಷನರ್‌ಗೆ ಅಫಿಡಾವಿಟ್‌ನೊಂದಿಗೆ ಅರ್ಜಿಯನ್ನು ಸಲ್ಲಿತಕ್ಕದ್ದು.

ಸಂಬಂಧಪಟ್ಟ ಪ್ರಾಧಿಕಾರಗಳು ಅರ್ಜಿಯನ್ನು ಸ್ವೀಕರಿಸಿದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ತಮ್ಮ ಅಭಿಪ್ರಾಯವನ್ನು ಒದಗಿಸತಕ್ಕದ್ದು. ಡೆಪ್ಯುಟಿ ಕಮಿಷನರನು ಸಂಬಂಧಪಟ್ಟ ಪ್ರಾಧಿಕಾರಗಳು ಒದಗಿಸಿದ ಅಭಿಪ್ರಾಯಗಳಿಗೊಳಪಟ್ಟು ಮತ್ತು ಉಪಪ್ರಕರಣ (7)ರ ಅಡಿಯಲ್ಲಿ ನಿಯಮಿಸಲಾದ ಶುಲ್ಕ ಪಾವತಿಗೊಳಪಟ್ಟು, ಅರ್ಜಿಯನುಸಾರವಾಗಿ ಭೂ ಪರಿವರ್ತನೆಗೆ ಅನುಮೋದನೆಯನ್ನು ನೀಡತಕ್ಕದ್ದು:

ಪರಂತು, ಪ್ರಾಧಿಕಾರಗಳು ಸದರಿ ಹದಿನೈದು ದಿನಗಳೊಳಗೆ ಯಾವುದೇ ಅಭಿಪ್ರಾಯ ಸಲ್ಲಿಸದಿರುವ ಸಂದರ್ಭದಲ್ಲಿ, ಅರ್ಜಿಗನುಸಾರ ಸದರಿ ಭೂ ಬಳಕೆ ಬದಲಾವಣೆಗೆ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಯಾವುದೇ ಆಕ್ಷೇಪಣೆ ಇರುವುದಿಲ್ಲವೆಂದು ಭಾವಿಸತಕ್ಕದ್ದು:

ಮತ್ತು ಪರಂತು, ಡೆಪ್ಯುಟಿ ಕಮಿಷನರನು ಅರ್ಜಿಯ ಸ್ವೀಕೃತಿಯ ದಿನಾಂಕದಿಂದ ಮೂವತ್ತು ದಿನಗಳೊಳಗೆ ಈ ಬಗ್ಗೆ ತನ್ನ ತೀರ್ಮಾನವನ್ನು ನೀಡಲು ಮತ್ತು ಈ ಉಪಪ್ರಕರಣದ ಅಡಿಯಲ್ಲಿ ಆದೇಶವನ್ನು ಹೊರಡಿಸಲು ವಿಫಲನಾದ ಸಂದರ್ಭದಲ್ಲಿ ಡೆಪ್ಯುಟಿ ಕಮಿಷನರನು ಭೂ ಬಳಕೆ ಬದಲಾವಣೆಗಾಗಿ ಅನುಮೋದನೆಯನ್ನು ನೀಡಿದ್ದಾರೆಂದು ಭಾವಿಸತಕ್ಕದ್ದು ಮತ್ತು ಉಪಪ್ರಕರಣ (7)ರ ಅಡಿಯಲ್ಲಿ ನಿಯಮಿಸಲಾದ ಶುಲ್ಕದ ಸಂದಾಯಕ್ಕೆ ಒಳಪಟ್ಟು ನಿಯಮಿಸಬಹುದಾದಂಥ ರೀತಿಯಲ್ಲಿ ಅದನ್ನು ಪ್ರಮಾಣೀಕರಿಸತಕ್ಕದ್ದು ಮತ್ತು ಹೊರಡಿಸತಕ್ಕದ್ದು.

XXX XXX XXX

104. ಭೂಮಿಯನ್ನು ಅನಧಿಕೃತವಾಗಿ ಅಧಿಭೋಗಿಸುತ್ತಿರುವ ವ್ಯಕ್ತಿಯನ್ನು ಕೂಡಲೇ ಹೊರದೂಡುವುದು.-ಕರ್ನಾಟಕ ಸಾರ್ವಜನಿಕ ಆವರಣಗಳ (ಅನಧಿಕೃತ ಅಧಿಭೋಗದಾರರನ್ನು

ಹೊರದೂಡುವಿಕೆ) ಅಧಿನಿಯಮ, 1961 ಕರ್ನಾಟಕ ಅಧಿನಿಯಮ 1962ರ 3)ರಲ್ಲಿ ಏನೇ ಒಳಗೊಂಡಿದ್ದರೂ, 91ನೇ, 98ನೇ ಅಥವಾ 99ನೇ ಪ್ರಕರಣಗಳ ಮೇರೆಗೆ ಕಾನೂನು ಬದ್ಧವಾಗಿ ಹಿಡುವಳಿಗೆವಿಧಿಸಿರುವ ಯಾವುದೇ ಷರತ್ತಿನ ಕಾರಣದಿಂದಾಗಿ ವರ್ಗಾವಣೆಯವಲ್ಲದ ಯಾವುದೇ ಭೂಮಿಯನ್ನು ಅನಧಿಕೃತವಾಗಿ ಅಧಿಭೋಗಿಸುವ ಅಥವಾ ಅಕ್ರಮವಾಗಿ ಸ್ವಾಧೀನದಲ್ಲಿಟ್ಟುಕೊಂಡಿರುವ ಯಾರೇ ವ್ಯಕ್ತಿಯನ್ನು ತಹಶೀಲ್ದಾರನು ಕೂಡಲೇ ಹೊರದೂಡಬಹುದು ಮತ್ತು ಮರಗಳೂ ಸೇರಿದಂತೆ ಆ ಭೂಮಿಯ ಮೇಲಿರುವ ಯಾವುದೇ ಬೆಳೆಯು ಮುಟ್ಟುಗೋಲಿಗೆ ಗುರಿಯಾಗತಕ್ಕದ್ದು ಮತ್ತು ಆ ಭೂಮಿಯ ಮೇಲೆ ಕಟ್ಟಿರುವ ಯಾವುದೇ ಕಟ್ಟಡವನ್ನು ಅಥವಾ ಇತರ ನಿರ್ಮಾಣವನ್ನು ತಹಶೀಲ್ದಾರನು ಯುಕ್ತವೆಂದು ಭಾವಿಸಬಹುದಾದ ಲಿಖಿತ ನೋಟೀಸನ್ನು ಕೊಟ್ಟ ತರುವಾಯವೂ ಅವನು ತೆಗೆದು ಹಾಕದಿದ್ದರೆ, ಅದು ಮುಟ್ಟುಗೋಲಿಗೆ ಅಥವಾ ಕೂಡಲೇ ತೆಗೆದು ಹಾಕುವಿಕೆಗೆ ಗುರಿಯಾಗತಕ್ಕದ್ದು.

XXX XXX XXX

136. ಅಪೀಲು ಮತ್ತು ಪುನರೀಕ್ಷಣೆ.- (1) Vನೇ ಅಧ್ಯಾಯದ ಉಪಬಂಧಗಳು ಈ ಅಧ್ಯಾಯದ ಮೇರೆಗಿನ ಯಾವುದೇ ತೀರ್ಮಾನಕ್ಕೆ ಅಥವಾ ಆದೇಶಕ್ಕೆ ಅನ್ವಯವಾಗತಕ್ಕದ್ದಲ್ಲ.

(2) 129ನೇ ಪ್ರಕರಣದ (4)ನೇ ಉಪಪ್ರಕರಣದ ಮೇರೆಗೆ ಮಾಡಿದ ಯಾವುದೇ ಆದೇಶದಿಂದ ಅಥವಾ (6)ನೇ ಉಪಪ್ರಕರಣದ ಮೇರೆಗೆ ಪ್ರಮಾಣಿತವಾದ ಯಾವುದೇ ನಮೂದಿನಿಂದ ಬಾಧಿತನಾದ ಯಾರೇ ವ್ಯಕ್ತಿಯು, ಆದೇಶವನ್ನು ತನಗೆ ತಿಳಿಸಿದ ಅಥವಾ ಆ ನಮೂದು ಯಾವ ದಿನಾಂಕದಂದು ಪ್ರಮಾಣಿತವಾಗಿರುವುದೆಂದು ತಿಳಿದು ಬಂದಿದೆಯೋ ಆ ದಿನಾಂಕದಿಂದ ಅರವತ್ತು ದಿನಗಳ ಅವಧಿಯೊಳಗಾಗಿ ಈ ಬಗ್ಗೆ ರಾಜ್ಯ ಸರ್ಕಾರವು ಗೊತ್ತುಪಡಿಸಬಹುದಾದಂಥ ಅಧಿಕಾರಿಗೆ ಅಪೀಲು ಮಾಡಬಹುದು ಮತ್ತು ಅವರ ತೀರ್ಮಾನವು ಅಂತಿಮವಾದುದಾಗಿರತಕ್ಕದ್ದು.

(3) ಡೆಪ್ಯೂಟಿ ಕಮಿಷನರು, ತಾನಾಗಿಯೇ ಅಥವಾ ಪಕ್ಷಕಾರನು ಅರ್ಜಿ ಸಲ್ಲಿಸಿದಾಗ, 127ನೇ ಮತ್ತು 129ನೇ ಪ್ರಕರಣದ ಮೇರೆಗೆ ಮಾಡಿದ ಯಾವುದೇ ದಾಖಲೆಗಳನ್ನು ತರಿಸಿಕೊಳ್ಳಬಹುದು ಮತ್ತು ಪರೀಕ್ಷಿಸಬಹುದು ಮತ್ತು ಸೂಕ್ತವೆಂದು ತಾನು ಭಾವಿಸುವಂಥ ಆದೇಶಗಳನ್ನು ಮಾಡಬಹುದು:

ಪರಂತು, ಅಂಥ ಆದೇಶದಿಂದ ಪ್ರತಿಕೂಲ ಪರಿಣಾಮಕ್ಕೊಳಗಾದ ಪಕ್ಷಕಾರನ ಅಹವಾಲನ್ನು ಕೇಳಿದ ತರುವಾಯವಲ್ಲದೆ, ಯಾವ ಆದೇಶವನ್ನೂ ಮಾಡತಕ್ಕದ್ದಲ್ಲ.

XXX XXX XXX

**KARNATAKA LEGISLATIVE ASSEMBLY****SIXTEENTH LEGISLATIVE ASSEMBLY****FIFTH SESSION****THE KARNATAKA LAND REVENUE (THIRD AMENDMENT) BILL, 2024.****(LA Bill No. 56 of 2024)**

A Bill further to amend the Karnataka Land Revenue Act, 1964.

Whereas it is expedient further to amend the Karnataka Land Revenue Act, 1964 (Karnataka Act 12 of 1964) for the purposes hereinafter appearing:

Be it enacted by the Karnataka State Legislature in the Seventy fifth year of the Republic of India, as follows:-

1. Short title and commencement.- (1) This Act may be called as the Karnataka Land Revenue (Third Amendment) Act, 2024.

(2) It shall come into force at once.

2. Amendment of section 67.- In the Karnataka Land Revenue Act, 1964 (Karnataka Act 12 of 1964), (hereinafter referred to as the Principal Act) In section 67,-

- (i) in sub-section (2), for the words “the Deputy Commissioner or a Survey Officer not lower in rank than a Deputy Commissioner” the words “Assistant Commissioner or a survey Officer not lower in rank than the Assistant Commissioner” shall be substituted; and
- (ii) sub-section (3) shall be omitted.

3. Amendment of section 95.- In the Principal Act, in section 95 in sub-section (2), in clause (i), after the proviso, the following proviso shall be inserted, namely:-

“Provided further that, no diversion of land for non-agricultural purpose shall be required, if agricultural land upto 2.00 acres is used for establishing new industries, if such lands assessed or held for the purpose of agriculture, is as per the land use as specified in the Master Plan duly published, for the concerned land under the provisions of the Karnataka Town and Country Planning Act, 1961 (Karnataka Act 11 of 1963) with approval of the State Government.”

4. Amendment of section 104.- In the Principal Act, in section 104, for the words and figures “not transferable by virtue of any condition lawfully annexed to the tenure, under the provision of section 91, section 98 or section 99” the words

and figures “which is covered under sections 67 or 71 of the Act” shall be substituted.

5. Amendment of section 136.- In the Principal Act, in section 136, in sub-section (1), the word “not” shall be omitted.

STATEMENT OF OBJECTS AND REASONS

Whereas several cases are being registered against the notices issued under section 104 of Karnataka Land Revenue Act, 1964 (Karnataka Act 12 of 1964) and the Government has felt that it is necessary to give more clarity regarding removal of encroachments in Government land by various authorities under the said Act.

And whereas, Hon’ble High Court of Karnataka in W.P. No:14456 of 2023, and in a few other cases have concluded that provisions of Section 104 read with Section 67 of Karnataka Land Revenue Act, 1964, only the Deputy Commissioner shall issue the notice for removal of encroachments, not the Tahsildar. However, Section 67 of the Act is about deciding ownership claims, while Section 104 deals with eviction of encroachments. So, it is necessary to bring more clarity in section 104 of the Act.

Further, the Deputy Commissioners are entrusted with lots of responsibilities and it is not possible for the Deputy Commissioner to look into each and every claim or encroachment case and make orders after hearing the parties/considering objection etc. So, it is proposed that the Assistant Commissioners should be given powers under Section 67 of the Karnataka Land Revenue Act, 1964.

Sub-Section 3 of Section 67 provides for appeal / revision, the proposal is to omit this sub section, since there is provision for appeal or revision under Section 49 and Section 50 of the said Act.

Further, there are many instances where petitioners are approaching Hon’ble High Court of Karnataka against orders passed by the Deputy Commissioners or Special Deputy Commissioners under section 136(3) of the Karnataka Land Revenue Act, 1964 under Writ jurisdiction. The High Court is also burdened with such cases in large number in Writ Petitions. The Karnataka Revenue Appellate Tribunal has been constituted in Chapter IV under Section 40 of the Karnataka Land Revenue Act, 1964 to hear Revenue matters relating to Appeal, revision and other proceedings as per provisions of Chapter V of the said Act.

Further, in the para 258 of 2023-24 budget speech, it was announced that “Agricultural land up to 2 acres shall be exempted from land-use conversion for establishing new industries. The Karnataka Land Revenue Act, 1964 will be amended suitably for this purpose.”

Hence, Commerce and Industries department has proposed to amend Section 95 of the Karnataka Land Revenue Act, 1964 to exempt 2-00 acres of agricultural land from conversion for establishing new industries. Accordingly, the amendment to Section 95 of the Karnataka Land Revenue Act, 1964 is proposed.

So, it is felt necessary that the appeal/review against the orders of Deputy Commissioners should be heard by the Karnataka Revenue Appellate Tribunal. This will also reduce the burden on the Hon’ble High Court.

Therefore it is considered necessary to amend the Karnataka Land Revenue Act, 1964 to provide for:-

- (i) powers to Assistant Commissioner or Survey Officers not below the rank of Assistant Commissioner to decide the claims of any person or on behalf of the State Government about any property or any right in or over any property under Section 67;
- (ii) agricultural land up to 2 acres shall be exempted from land-use conversion for establishing new industries under Section 95.
- (iii) more clarity regarding removal of encroachments in Government land by Tahsildar under Section 104;
- (iv) removal of any ambiguity between understanding of Sections 39, 67 and 104.
- (v) provision to enable the Karnataka Revenue Appellate Tribunal to hear the appeals against orders passed under Sections 67(2) and 136(3) of the Karnataka Land Revenue Act, 1964.

Therefore, after detail examination it is considered necessary to amend Section 67, Section 95, Section 104 and Section 136 of the Karnataka Land Revenue Act, 1964 (Karnataka Act 12 of 1964) and certain consequential amendments are also made.

Hence, the Bill

FINANCIAL MEMORANDUM

There is no extra expenditure involved in the proposed legislative measure.

KRISHNA BYREGOWDA
Minister for Revenue

M.K. VISHALAKSHI
Secretary
Karnataka Legislative Assembly

ANNEXURE
**EXTRACT FROM THE KARNATAKA LAND REVENUE ACT, 1964
(KARNATAKA ACT 12 OF 1964)**
XXX**XXX****XXX**

67. Public roads, etc., and all lands which are not the property of others belong to the Government.- (2) Where any property or any right in or over any property is claimed by or on behalf of the State Government or by any person as against the State Government, it shall be lawful for the Deputy Commissioner or a Survey Officer not lower in rank than a Deputy Commissioner, after formal inquiry to pass an order deciding the claim.

(3) Any person aggrieved by an order made under sub-section (2) or in appeal or revision therefrom may institute a civil suit contesting the order within a period of one year from the date of such order and the final decision in the civil suit shall be binding on the parties.

XXX**XXX****XXX**

95. Uses of agricultural land and the procedure for use of agricultural land for other purpose.-(1) Subject to any law for the time being in force regarding erection of buildings or construction of wells or tanks, an occupant of land assessed or held for the purpose of agriculture is entitled by himself, his servants, tenants, agents, or other legal representatives, to erect farm buildings, construct wells or tanks, or make any other improvements thereon for the better cultivation of the land or its more convenient use for the purpose aforesaid.

Provided that the farm Building or farm House so erected shall not be more than ten percent of his holding subject to maximum of such extent of land as may be prescribed.

Explanation.- For the purpose of this sub-section —Farm Buildings or "Farm house" means a house attached to a farm and constructed in a portion of an agricultural land, used for the residence of the agriculturist or used for the purpose of keeping agricultural equipments and tethering cattle. The house shall be used by farmer for his own use and it shall not be let out for commercial activities to any individual or agency.

(2) If any occupant of a land assessed or held for the purpose of agriculture wishes to divert such land or any part thereof to any other purpose, he shall submit an affidavit along with an application to the Deputy Commissioner in the manner as may be prescribed and if the diversion is sought,-

(i) The permission of the Deputy Commissioner shall not be required for diversion of lands for non-agricultural purposes, if such lands assessed or held for the purpose of agriculture, is as per the land use as specified in the Master Plan duly published, for the concerned land under the provisions of the Karnataka Town and Country Planning Act, 1961(Karnataka Act 11 of 1963):

Provided that, the prescribed fee under sub-section (7) shall be paid to the concerned Town Planning Authority at the time of obtaining requisite permissions from the Authority along with self declaration as may be prescribed.

XXX**XXX****XXX**

(ii) If any occupant of a land assessed or held for the purpose of agriculture wishes to divert such land or any part thereof to any other purpose and if such lands are falling outside the Local Planning Area for which the Master Plan has not been published, the applicant shall submit an affidavit along with an application to the Deputy Commissioner in such manner as may be prescribed.

The concerned authorities shall furnish their opinion within fifteen days from the date of receipt of the application. The Deputy Commissioner shall issue the approval for diversion for use as per the application, subject to the opinion furnished by the concerned authorities and subject to payment of the fee as prescribed under sub-section (7):

Provided that, if opinion is not furnished within the said period of fifteen days, it shall be deemed that the concerned authorities have no objection to the said diversion of land for use as per the application.

Provided further that, in case the Deputy Commissioner fails to give his decision and issues the order under this sub-section within thirty days from the date of receipt of the application, the approval of the diversion for use shall be deemed to have been granted by the Deputy Commissioner and the same shall be certified and issued in such manner as may be prescribed subject to payment of fee as prescribed under sub-section (7).

XXX**XXX****XXX**

104. Summary eviction of person unauthorisedly occupying land.-

Notwithstanding anything contained in the Karnataka Public Premises (Eviction of Unauthorised Occupants) Act, 1961 (Karnataka Act 3 of 1962) any person unauthorisedly occupying or wrongfully in possession of any land which is not transferable by virtue of any condition lawfully annexed to the tenure, under the provisions of section 91, section 98, or section 99 may be summarily evicted by the Tahsildar and any crop including trees raised in the land shall be liable to forfeiture and any building or other construction erected thereon shall also, if not removed by him after written notice, as the Tahsildar may deem reasonable, be liable to forfeiture or summary removal.

XXX**XXX****XXX**

136. Appeal and Revision.-(1) The provisions of Chapter V shall not apply to any decision or order under this Chapter.

(2) Any person affected by an order made under sub-section (4) or an entry certified under sub-section (6) of section 129 may, within a period of sixty days from the date of communication of the order or the knowledge of the entry certified,

appeal to such officer as may be prescribed by the State Government in this behalf and his decision shall be final.

(3) The Deputy Commissioner may, on his own motion or on application of a party, call for and examine any records made under section 127 and section 129 and pass such orders as he may deem fit:

Provided that no order shall be passed except after hearing the party who would be adversely affected by such order.

XXX

XXX

XXX